

ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ	:	681
ಸದಸ್ಯರ ಹೆಸರು	:	ಶ್ರೀ ಸುನೀಲ್ ಸುಬ್ರಮಣ್ಯ ಎಂ.ಪಿ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)
ಉತ್ತರಿಸಬೇಕಾದ ದಿನಾಂಕ	:	12-03-2020
ಉತ್ತರಿಸಬೇಕಾದ ಸಚಿವರು	:	ಮಾನ್ಯ ಮುಖ್ಯಮಂತ್ರಿಗಳು

ಕ್ರ. ಸಂ.	ಪ್ರಶ್ನೆ	ಉತ್ತರ
ಅ	<p>ಬೆಂಗಳೂರು ನಗರಕ್ಕೆ 2030 ನೇ ಇಸವಿಯ ಅಂತ್ಯಕ್ಕೆ ಬೇಕಾಗಬಹುದಾದ ಹಡಿಯುವ ನೀರಿನ ಅಂದಾಜನ್ನು ಮಾಡಲಾಗಿದೆಯೇ; ಇದನ್ನೀ ಎಷ್ಟು ನೀರು ಬೇಕಾಗಬಹುದು; (ವಿವರ ನೀಡುವುದು)</p>	<p>ಪ್ರಸ್ತುತ ಬೆಂಗಳೂರು ನಗರಕ್ಕೆ 1450 ಎಂ.ಎಲ್.ಡಿ ನೀರು ಸರಬರಾಜು ಆಗುತ್ತಿದ್ದು, ತಳ್ಳರ ಸಮಿತಿಯ ವರದಿಯ ಪ್ರಕಾರ 2031ರ ಪಾರಾಂತ್ಯಕ್ಕೆ ಬೆಂಗಳೂರು ನಗರದ ನೀರಿನ ಬೇಡಿಕೆಯು 2714 ಎಂ.ಎಲ್.ಡಿ ಎಂದು ಅಂದಾಜು ಮಾಡಲಾಗಿದೆ.</p> <p>ಹೆಚ್ಚುವರಿಯಾಗಿ 110 ಹಳ್ಳಿಗಳಿಗೆ 2033 ರವರೆಗೆ ನೀರು ಸರಬರಾಜು ಮಾಡಲು ಸರ್ಕಾರದಿಂದ ಹೆಚ್ಚುವರಿ 10 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಇದನ್ನು ಕಾವೇರಿ 5ನೇ ಹಂತದ ಯೋಜನೆ ಅಡಿಯಲ್ಲಿ 775 ಎಂ.ಎಲ್.ಡಿ ನೀರನ್ನು ಬೆಂಗಳೂರಿಗೆ ಸರಬರಾಜು ಮಾಡಲು ಈ ಯೋಜನೆ ಪ್ರಗತಿಯಲ್ಲಿದ್ದು, 2023 ರಲ್ಲಿ ಮೊಣಿಗೊಳ್ಳಲಿದೆ. ಇದಲ್ಲದೆ, ಎತ್ತಿನಹೊಳೆ ಯೋಜನೆಯಿಂದ ಸರ್ಕಾರವು 2.5 ಟಿ.ಎಂ.ಸಿ ನೀರು ಹಂಚಿಕೆ ಮಾಡಿದ್ದ ಬೆಂಗಳೂರು ಜಲಮಂಡಳಿ ವರ್ತಿಯಿಂದ ತಿಪ್ಪೊಂಡನಹಳ್ಳಿ ಜಲಾಶಯವನ್ನು ಮನುಃಶ್ಲೇಷನಗೊಳಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 110 ಎಂ.ಎಲ್.ಡಿ ನೀರು ಸರಬರಾಜು ಆಗಲಿದೆ ಹಾಗೂ ಈ ಯೋಜನೆ 2021 ಇಸೆಂಬರ್‌ನಲ್ಲಿ ಮೊಣಿಗೊಳ್ಳಲಿದೆ. ಉಳಿದ 0.8 ಟಿ.ಎಂ.ಸಿ ನೀರನ್ನು ಹೇಸರುಪಟ್ಟ ಮನುಃಶ್ಲೇಷನ ಯೋಜನೆ ಅಡಿಯಲ್ಲಿ ಎರಡನೇ ಫಟ್ಟದಲ್ಲಿ ಬೆಂಗಳೂರು ಜಲಮಂಡಳಿಯಿಂದ ಕೈಗೆತ್ತಿಕೊಳ್ಳಲಾಗುವುದು.</p>
ಆ	<p>ಬೆಂಗಳೂರು ನಗರಕ್ಕೆ ನೀರನ್ನು ಒದಗಿಸಲು ಸರ್ಕಾರ ತೆಗೆದು ಕೊಂಡಿರುವ ದೀರ್ಘಾವಧಿಯ ಯೋಜನೆಗಳು ಯಾವುವು; (ವಿವರ ನೀಡುವುದು)</p>	<p>ದೀರ್ಘಾವಧಿ ಯೋಜನೆಯಾಗಿ ಬೆಂಗಳೂರು ನಗರಕ್ಕೆ ನೀರನ್ನು ಒದಗಿಸಲು ಪರ್ಯಾಯ ಮೂಲವಾಗಿ ಶರಾವತಿ ನದಿಯ ನೀರನ್ನು ಲಿಂಗನಮುಕ್ಕೆ ಅಣೆಕಟ್ಟಿನಿಂದ ಬೆಂಗಳೂರು ನಗರಕ್ಕೆ ಹಡಿಯುವ ನೀರು ಸರಬರಾಜು ಮಾಡಲು ಹಾಗೂ ಮೇಕೆದಾಟನಿಂದ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಯೋಜನೆಗಳು ಇರುತ್ತವೆ.</p>
ಇ	<p>ಬೆಂಗಳೂರು ನಗರದಲ್ಲಿ ಮತ್ತೆ ನೀರನ್ನು ಉಳಿಸಲು ಇರುವ ಏನು? (ವಿವರ ನೀಡುವುದು)</p>	<p>ಬೆಂಗಳೂರು ನಗರದಲ್ಲಿರುವ ಕಟ್ಟಡಗಳಿಗೆ ಮತ್ತೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಲು ಬಿ.ಬಿ.ಎಂ.ಪಿ. ವ್ಯಾಪ್ತಿಯಲ್ಲಿ ಬರುವ $60' \times 40'$ ಚದರ ಅಡಿ ಹಾಗೂ ಅಡಿಕ್ಕಿಂತ ಮೇಲ್ಪಟ್ಟ ವಿಸ್ತೀರ್ಣವುಳ್ಳ ನಿರ್ವೇಶನದಲ್ಲಿ ಈಗಾಗಲೇ ಕಟ್ಟಡವನ್ನು ನಿರ್ಮಿಸಿದವರಿಗೆ ಮತ್ತು ಹೊಸದಾಗಿ ಕಟ್ಟಡವನ್ನು $30' \times 40'$ ಹಾಗೂ ಅಡಿಕ್ಕಿಂತ ಮೇಲ್ಪಟ್ಟ ವಿಸ್ತೀರ್ಣದಲ್ಲಿ ನಿರ್ಮಿಸಿದ್ದರೆ ಕಡ್ಡಾಯವಾಗಿ ಮತ್ತೆ ನೀರು ಕೊಯ್ಲು ಅಳವಡಿಸಬೇಕೆಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದು, 1964ರ ಸೆಪ್ಟೆಂಬರ್ 72(ಎ)ಗೆ ಆಗಸ್ಟ್ 2009 ರಲ್ಲಿ ತಿದ್ದುಪಡಿ ತರಲಾಗಿರುತ್ತದೆ.</p>

ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ ಮತ್ತು ನೀರಿನ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು

ಮಳೆನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳಲು ಸಾರ್ವಜನಿಕರಿಗೆ ಎಲ್ಲಾ ತಾಂತ್ರಿಕ ಮಾಹಿತಿಯನ್ನು ನೀಡುವ ಸಲುವಾಗಿ ಸರ್.ಎಂ. ವಿಶ್ವೇಶ್ವರಯ್ಯ ಮಳೆನೀರು ಸುಗ್ಗಿ ಕೇಂದ್ರ ಮತ್ತು ಸಹಾಯವಾಗೆಯನ್ನು ದಿನಾಂಕ: 21/03/2011 ರಂದು ಪ್ರಾರಂಭಿಸಲಾಗಿದ್ದು, ಸದರಿ ಕೇಂದ್ರಕ್ಕೆ ಬರುವ ಸಾರ್ವಜನಿಕರಿಗೆ ನುರಿತ ಅಭಿಯಂತರರಿಂದ ಮಳೆ ನೀರು ಕೊಯ್ಲು ಹಾಗೂ ನೀರಿನ ಏತ ಬಳಕೆ ಬಗ್ಗೆ ನಿರಂತರವಾಗಿ ಮಾಹಿತಿಯನ್ನು ನೀಡಲಾಗುತ್ತಿದೆ. ಈ ಕೇಂದ್ರದಲ್ಲಿ 26 ಬಗೆಯ ಮಳೆನೀರು ಕೊಯ್ಲು ಪದ್ಧತಿಯ ಮಾದರಿಗಳನ್ನು ಅಳವಡಿಸಲಾಗಿದೆ. ಸುಗ್ಗಿ ಕೇಂದ್ರದ ಆವರಣದಲ್ಲಿ ನೀರಿನ ಸದ್ಭಾಂಗಕ್ಕೆ ಮಹತ್ವ ಮತ್ತು ಸಂಸ್ಕರಿಸಿದ ತ್ಯಾಪ್ತಿನೀರನ್ನು ಮರು ಬಳಕೆಯ ಬಗೆ ಮಾಹಿತಿಯನ್ನು ನಿರಂತರವಾಗಿ ನೀಡಲಾಗುತ್ತಿದೆ. ಈ ಕೇಂದ್ರದ ಮೊದಲನೆಯ ಮಹಡಿಯಲ್ಲಿ 72 ಆಸನಗಳುಳ್ಳ ಸಭಾಂಗಣವಿದ್ದು, ಇದರಲ್ಲಿ ಪ್ರಮುಖವಾಗಿ ಸಾರ್ವಜನಿಕರು, ಶಾಲಾ ಮತ್ತು ಶಿಕ್ಷಕರು, ಗ್ರಾಮೀಣರು, ರಾಜ್ಯ ಮತ್ತು ಅಂತರರಾಜ್ಯ ಹಾಗೂ ವಿದೇಶಗಳಿಂದ ಮತ್ತು ಸಂಘ ಸಂಸ್ಥೆಗಳಿಂದಲೂ ಬರುವವರಿಗೆ ಮಳೆನೀರು ಮತ್ತು ಸಂಘ ಸಂಸ್ಥೆಗಳಿಂದ ಬಗೆ ಕೊಯ್ಲುವಿನ ಬಗೆ ಮತ್ತು ನೀರಿನ ಸದ್ಭಾಂಗಕ್ಕೆ ಮಹತ್ವದ ಬಗೆ ಕಿರುಚಿತ್ತದ ಮುಖ್ಯಾಂತರ ಮಾಹಿತಿಯನ್ನು ನೀಡಲಾಗುತ್ತಿದೆ.

ಇದರ ಜೊತೆಗೆ ಮಳೆನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳಲು ಸಾರ್ವಜನಿಕರಿಗೆ ಎಲ್ಲಾ ಮಾಹಿತಿಯನ್ನು ತಲುಪಿಸುವ ನಿಟ್ಟನಲ್ಲಿ ಕನಾರ್ಟಕ ರಾಜ್ಯ ವಿಜಾಪುನ ಮತ್ತು ತಂತ್ರಜ್ಞಾನ ಸಂಸ್ಥೆಯ (ಭಾರತೀಯ ವಿಜಾಪುನ ಮಂದಿರ ಆವರಣದಲ್ಲಿದ್ದು) ವರ್ತಿಯಿಂದ ಮಳೆನೀರು ಕೊಯ್ಲು ಪದ್ಧತಿಯನ್ನು ಅಳವಡಿಸಲು ಎಲ್ಲಾ ತಾಂತ್ರಿಕ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡುವ ಸಲುವಾಗಿ ಸಹಾಯವಾಗೆಯನ್ನು ಸಾಫ್ಟ್‌ವರ್ಲಾಗಿರುತ್ತದೆ.

ಬೆಂಗಳೂರು ಜಲಮಂಡಳಿಯ ಮಳೆನೀರು ಕೊಯ್ಲು ಪದ್ಧತಿಯ ಬಗೆ ಬೆಂಗಳೂರಿನಾದ್ಯಾಂತ ಆಯಾ ಪ್ರದೇಶದ ಶಾಸಕರು, ಚಿನ್ನಾಯಿತ ಪ್ರತಿನಿಧಿಗಳು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಸುಮಾರು 40 ಸ್ಥಳಗಳಲ್ಲಿ ಜಾಗ್ರತ್ತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ನುರಿತ ತಜ್ಜೀರೊಂದಿಗೆ ಮಾಹಿತಿಯನ್ನು ನೀಡುವುದರ ಜೊತೆಗೆ ಇದಕ್ಕೆ ಸಂಬಂಧಪಟ್ಟ ಭಿತ್ತಿ ಪತ್ರಗಳನ್ನು ಸಹ ವಿಶೇಷ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲಾಗಿದೆ.

ಸಂಖ್ಯೆ: ನಾಲ್ಕು 22 ಎಂಎಎಂ 2020


 ಬಿ.ವೆನ್. ಲೋಕಾಂಗಣಾಕುಮಾರ
 (ಬಿ.ವೆನ್. ಯಡಿಯಾರಪ್ಪ)
 ಮುಖ್ಯಮಂತ್ರಿ,